



ನಾವಿಕ ಳನೇ ವಿಶ್ವ ಕನ್ನಡ ಸಮಾವೇಶ

ಸೆಪ್ಟೆಂಬರ್ ೧ - ೩

ಡಾಲ್ಲ್ಸ್, ಟೆಕ್ಸಾಸ್ - ಯುಎಸ್ಎ

ಆಯೋಜನೆ: ನಾರ್ತ್ ಅಮೇರಿಕ ವಿಶ್ವ ಕನ್ನಡ ಆಗರ



9/21/2017

ಪ್ರೆಸ್ ಬಿಡುಗಡೆ

ನಾವಿಕ ಅಧ್ಯಕ್ಷರು:

ಡಾ|| ರೇಣುಕಾ ರಾಮಪ್ಪ

ಸಮ್ಮೇಳನ 2017 ಅಧ್ಯಕ್ಷರು:

ಶ್ರೀಮತಿ ಅನು ಬೆನಕಟ್ಟಿ

ಧರ್ಮದರ್ಶಿ ಮಂಡಳಿ ಅಧ್ಯಕ್ಷರು:

ಶ್ರೀ ರವಿ ಭೂಪಾಪುರ್

ಧರ್ಮದರ್ಶಿ ಮಂಡಳಿ:

ಡಾ ಕೇಶವ ಬಾಬು

ಶ್ರೀ ಎಮ್ ಕೃಷ್ಣಮೂರ್ತಿ

ಶ್ರೀಮತಿ ಕೃಪಾ ರಾಜೂರ್

ಶ್ರೀ ವಿಜಯ್ ಕೊಟ್ಟಪ್ಪ

ಶ್ರೀ ವಲ್ಲೀಶ ಶಾಸ್ತ್ರಿ

ಕಾರ್ಯಕಾರಿ ಸಮಿತಿ:

ಶ್ರೀ ಹರ್ಷ ಗೋಪಾಲ್

ಶ್ರೀ ಸುರೇಶ್ ರಾಮಚಂದ್ರ

ಶ್ರೀ ಗಣೇಶ್ ರಾಮಚಂದ್ರ

ಶ್ರೀ ಗಿರಿ ನಿಂಬೆಕಾಯಿ

ಡಾ|| ವೀಣಾ ರಾಜ್

ಡಾ|| ಶರಣಬಸವ ರಾಜುರ್

ನಿರ್ದೇಶಕರ ಮಂಡಳಿ:

ಶ್ರೀಮತಿ ಇಂದಿರ ರೆಡ್ಡಿ

ಶ್ರೀ ವಿಜಯ ಪ್ರಕಾಶ್

ಶ್ರೀ ಪ್ರಕಾಶ್ ಬಾಣಾವರ್

ಶ್ರೀ ವಾಸು ಮೂರ್ತಿ

ಶ್ರೀ ಸತೀಶ್ ನಂಜಪ್ಪ

ಶ್ರೀ ಕೃಷ್ಣ ಜೋಯಿಸ್

ಶ್ರೀ ಗುರು ಸಮಾಗ

ಶ್ರೀಮತಿ ಅನು ಬೆನಕಟ್ಟಿ

ಶ್ರೀ ಬಸವರಾಜ್ ಬೆಂಕಿ

ಶ್ರೀ ಗುರುದತ್ತ ಲಿಂಗಶಾಸ್ತ್ರಿ

ಶ್ರೀ ಚಂದ್ರಶೇಖರ್

ಶ್ರೀ ಅರುಣ್ ಕುಮಾರ್ ಸಿ ಎನ್

ಅಮೇರಿಕಾದ ನಾವಿಕ ಸಂಸ್ಥೆ ಎರಡು ವರ್ಷಗಳಿಗೊಮ್ಮೆ ನಾವಿಕ ವಿಶ್ವ ಕನ್ನಡ ಸಮಾವೇಶ ಎಂಬ ಮೂರು ದಿನಗಳ ಸಾಂಸ್ಕೃತಿಕ ಉತ್ಸವವನ್ನು ಅಮೇರಿಕಾದಲ್ಲಿ ಆಯೋಜಿಸುವ ಸಂಗತಿ ತಮಗೆ ತಿಳಿದಿದೆ. ವಿಶ್ವ ಕನ್ನಡಿಗರೆಲ್ಲ ಒಡಗೂಡಿ ಯಶಸ್ವಿಯಾಗಿ ಮೂರು ಬಾರಿ ನಡೆದ "ವಿಶ್ವ ಕನ್ನಡ ಸಮಾವೇಶ" ಕನ್ನಡಿಗರ ಮನೆಮಾತಾಗಿದ್ದು ಹೆಮ್ಮೆಯ ವಿಷಯ. ಈ ವರ್ಷ ಸೆಪ್ಟೆಂಬರ್ ತಿಂಗಳು ೧, ೨ ಹಾಗೂ ೩ ನೇ ತಾರೀಖಿನಂದು ನಾವಿಕ ಳನೇ ವಿಶ್ವ ಕನ್ನಡ ಸಮ್ಮೇಳನ ಅತ್ಯಂತ ವಿಜೃಂಭಣೆಯಿಂದ ವಿಶ್ವ ಕನ್ನಡಿಗರನ್ನೆಲ್ಲ ಒಂದುಗೂಡಿಸಿ "ಸಂಸ್ಕೃತಿ - ಸಂಭ್ರಮ - ಸಮ್ಮಿಲನ" ಎಂಬ ಧ್ಯೇಯೋದ್ದೇಶಗಳೊಂದಿಗೆ ಮೂರು ದಿನಗಳ ವಿಶ್ವ ಕನ್ನಡ ಪರ್ವ ಡಾಲ್ಲ್ಸ್ ನಗರಿಯಲ್ಲಿ ಡಾ. ರೇಣುಕಾ ರಾಮಪ್ಪ (ನಾವಿಕ, ಅಧ್ಯಕ್ಷರು) ರವರ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು..

ನಾವಿಕ ಳನೇ ವಿಶ್ವ ಕನ್ನಡ ಸಮಾವೇಶದಲ್ಲಿ ಭಾಗವಹಿಸಲು ಜಗತ್ತಿನ ವಿವಿಧ ಮೂಲೆಯಲ್ಲಿ ನೆಲೆಸಿರುವ ಕನ್ನಡ ಸಂಘ ಸಂಸ್ಥೆಗಳು, ಕಲಾವಿದರು, ಗಣ್ಯರು ಮತ್ತು ವಿಶ್ವ ಕನ್ನಡಿಗರೆಲ್ಲ ಪಾಲ್ಗೊಂಡಿದ್ದರು. ಈ ಬಾರಿ ನಮ್ಮ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ಕಾರ್ಯಕ್ರಮ ಉದ್ಘಾಟನೆ ಮಾಡಬೇಕೆತ್ತು ಆದರೆ ಅವರ ಗೈರು ಹಾಜರಿಯಲ್ಲಿ ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ ಸರ್ಕಾರ ಉಪಾಧ್ಯಕ್ಷರಾದ ಶ್ರೀಮತಿ ಆರತಿ ಕೃಷ್ಣರವರು ವಿಶೇಷ ಅತಿಥಿಯಾಗಿ ನಾವಿಕ ವಿಶ್ವ ಕನ್ನಡ ಸಮ್ಮೇಳನ ಸಮಾರಂಭವನ್ನು ಉದ್ಘಾಟಿಸಿದರು. ಅವರು ವಾಣಿಜ್ಯ ವೇದಿಕೆಯಲ್ಲಿ ಹಲವಾರು ವಿಶಯಗಳ ಚರ್ಚೆ ಮತ್ತು ಕರ್ನಾಟಕ ಸರ್ಕಾರದ ಯೋಜನೆಗಳ ಸಂವಾದದಲ್ಲಿ ಪಾಲ್ಗೊಂಡಿದ್ದರು. ಅಮೇರಿಕಾ ನೆಲದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸುವ "ಕನ್ನಡ ಕಲಿ" ಕಾರ್ಯಕ್ರಮಕ್ಕೆ ಶ್ರೀಮತಿ ಆರತಿ ಕೃಷ್ಣರವರಿಂದ ಪ್ರಶಂಸನೀಯ ಪತ್ರ ಕೊಟ್ಟು ಗೌರವಿಸಿ ಇನ್ನು ಹೆಚ್ಚು ಹೆಚ್ಚು ಮಕ್ಕಳು ಕನ್ನಡ ಕಲಿಯಲು ಆಹ್ವಾನಿಸಲಾಯಿತು.

ಕರ್ನಾಟಕದಿಂದ ಪ್ರಮುಖ ಕಲಾವಿದರಾದ ರಾಜೇಶ್ ಕೃಷ್ಣನ್, ಅನುರಾಧ ಭಟ್ ರವರಿಂದ ಕನ್ನಡ ಚಿತ್ರಗಳ ಸಂಗೀತ ಕಾರ್ಯಕ್ರಮ, ಖಾನ್ ಸಹೋದರರಿಂದ ಸಿತಾರ್ ಸಂಜೆ, ನಾಗಾಭರಣ ರವರ ನೇತೃತ್ವದಲ್ಲಿ ಬಿ ವಿ ಕಾರಂತರ "ಸತ್ತವರ ನೆರಳು" ನಾಟಕ ಮತ್ತು ಬಿ ಸುರೇಶ ನಿರ್ದೇಶನದ "ಉಪ್ಪಿನ ಕಾಗದ" ಚಲನ ಚಿತ್ರ ಪ್ರದರ್ಶನ, ರಿಚರ್ಡ್ ಲೂಯಿಸ್ ರವರ ಹಾಸ್ಯ, ರತ್ನಮಾಲಾ ಪ್ರಕಾಶ್ ಮತ್ತು ಸುಜೇತನ್ ತಂಡದವರಿಂದ ಭಾವಗೀತೆ ಮತ್ತು ಸಂಗೀತ ರಸಸಂಜೆ ಕಾರ್ಯಕ್ರಮಗಳೊಂದಿಗೆ ನಾವಿಕ ವಿಶ್ವ ಕನ್ನಡ ಸಮಾವೇಶಕ್ಕೆ ಮೆರಗು ಮೂಡಿತು. ವಿಶ್ವ ಕನ್ನಡ ಪಥದ ರಾಜರಥದಲ್ಲಿ ವಿಶ್ವ ಮಾನವ ಸಂದೇಶ ಹೊತ್ತು ಕನ್ನಡಿಗರೆಲ್ಲ ಸೇರಿ ವಾಣಿಜ್ಯ ವೇದಿಕೆ, ವೈದ್ಯಕೀಯ ಚರ್ಚೆ, ಆಧ್ಯಾತ್ಮ ಚಿಂತನೆ, ಮಹಿಳಾ ಗೋಷ್ಠಿ, ಯುವ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಶ್ವದೆಲ್ಲೆಡೆಯಲಿ ಕನ್ನಡದ ಕೀರ್ತಿ ಪತಾಕೆಯನ್ನು ನಾವಿಕ ರು(ನಾವು ವಿಶ್ವ ಕನ್ನಡಿಗರು) ಮತ್ತೊಮ್ಮೆ ಉತ್ತುಂಗ ಶಿಖರಕ್ಕೆರಿಸಿದ್ದಾರೆ.

ಪ್ರೆಸ್ ಬಿಡುಗಡೆ - 2

ಈ ಬಾರಿಯ ಮತ್ತೊಂದು ವಿಶೇಷವೇನೆಂದರೆ KSMD (Karnataka State Medical and Dental Alumni Association of America) ಸಂಸ್ಥೆ ತನ್ನ ೩೦ ನೇ ವೈದ್ಯಕೀಯ ಸಮಾವೇಶವನ್ನು ಡಾ. ಶ್ರೀಕಾಂತ್ ದೇವಾಂಗಿ (KSMD, ಅಧ್ಯಕ್ಷರು) ರವರ ನೇತೃತ್ವದಲ್ಲಿ ವೈದ್ಯಕೀಯ ಚರ್ಚೆ ಮತ್ತು ಹಲವಾರು ಆರೋಗ್ಯ ಕುರಿತು ಸಂವಾದಗಳಿಗೆ ನಾವಿಕಳನೇ ವಿಶ್ವ ಕನ್ನಡ ಸಮ್ಮೇಳನ ಸಾಕ್ಷಿಯಾಯಿತು.

ನಾವಿಕ ಸಂಸ್ಥೆಯು ಯುವಕರನ್ನ ಒಂದು ಗೂಡಿಸಿ ನಮ್ಮ ಕನ್ನಡ ದಿವ್ಯ ಪರಂಪರೆಯನ್ನು ಉಳಿಸಿ ಬೆಳೆಸಲು "ಯುವಸೂಚಿ" ಎಂಬ ನೂತನ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆದ ನಾವಿಕೋತ್ಸವ ೨೦೧೬ ರ ವಿಶ್ವ ಕನ್ನಡ ಉತ್ಸವದಲ್ಲಿ ಉದ್ಘಾಟಿಸಲಾಗಿತ್ತು. ನಾವಿಕ ಸಂಸ್ಥೆಯ ಬಹು ದೊಡ್ಡ ಹೆಜ್ಜೆಯಾದ ಯುವಸೂಚಿ ನಿಧಿಗೆ ನಾವಿಕಳನೇ ವಿಶ್ವ ಕನ್ನಡ ಸಮಾವೇಶದಲ್ಲಿ ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ ಸರ್ಕಾರದ ಸಹಾಯದೊಂದಿಗೆ ಚಾಲನೆ ದೊರೆಯಿತು. ನಾವಿಕ ಸಂಸ್ಥೆಯು ವಿಶ್ವ ಕನ್ನಡ ಸಮಾವೇಶದಲ್ಲಿ ಸ್ಮರಣ ಸಂಚಿಕೆ "ಇಂಚರ" ಬಿಡುಗಡೆ ಮಾಡಿದರು. ನಾವಿಕ ಸಂಸ್ಥೆಯ ವತಿಯಿಂದ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಕನ್ನಡದ ಸೇವೆಗೆ ತನು - ಮನ - ಧನದೊಂದಿಗೆ ಸೇವೆ ಸಲ್ಲಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಅನಂತ ಅನಂತ ವಂದನೆಗಳು.

ನಾವಿಕಳನೇ ವಿಶ್ವ ಕನ್ನಡ ಸಮ್ಮೇಳನದ ರುವಾರಿಗಳಾದ ಡಾ. ರೇಣುಕಾ ರಾಮಪ್ಪ, ಹರ್ಷ ಗೋಪಾಲ್, ವಲ್ಲಿಶ ಶಾಸ್ತ್ರಿ, ಅನು ಬೆನಕ್ಕಟ್ಟಿ, ಶಿವಕುಮಾರ್, ಮಂಜುನಾಥ್, ಮಧು, ಡಾ. ವೀಣಾ ರಾಜ್, ಸುರೇಶ ರಾಮಚಂದ್ರ, ಡಾ. ಕೇಶವ್ ಬಾಬು, ಗೌರಿ ಶಂಕರ್, ಗಿರೀಶ್ ನಿಂಬೆಕಾಯಿ, ರಾಜೂರ್, ಆರತಿ ರಾಮಪ್ಪ ಮತ್ತು ಅರುಣಕುಮಾರ್ ರವರ ಪರಿಶ್ರಮ ಮತ್ತು ನಿಷ್ಠಾರ್ಥ ಸೇವೆಯಿಂದ ವಿಶ್ವ ಕನ್ನಡ ಪರ್ವ ಅಮೆರಿಕಾ ನೆಲದಲ್ಲಿ ವೈಭವ ಮತ್ತು ವಿಜೃಂಭಣೆಯಿಂದ ನಾವು ವಿಶ್ವ ಕನ್ನಡಿಗರು ಎಂಬ ಮಂತ್ರ ಜಪದೊಂದಿಗೆ ಬಹಳ ಯಶಸ್ವಿಯಾಗಿ ನೆರವೇರಿತು

ಧನ್ಯವಾದಗಳೊಂದಿಗೆ,

ಇಂತಿ ತಮ್ಮ ವಿಶ್ವಾಸಿ,

ರೇಣುಕಾ ರಾಮಪ್ಪ .

[ಡಾ|| ರೇಣುಕಾ ರಾಮಪ್ಪ]



